



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೧ Part - I	ಬೆಂಗಳೂರು, ಬುಧವಾರ, ೨೯, ಜೂನ್, ೨೦೨೨(ಆಷಾಢ, ೦೮, ಶಕವರ್ಷ, ೧೯೪೪) BENGALURU, WEDNESDAY, 29, JUNE, 2022(ASHADHA, 08, SHAKAVARSHA, 1944)	ಸಂ. ೩೬೨ No. 362
---------------------	--	--------------------

## ಕರ್ನಾಟಕ ಸರ್ಕಾರ

ಸಂಖ್ಯೆ: ಸಿಆಸುಇ 48 ಸೇಅನೇ 2021

ಕರ್ನಾಟಕ ಸರ್ಕಾರದ ಸಚಿವಾಲಯ,  
ವಿಧಾನಸೌಧ,  
ಬೆಂಗಳೂರು, ದಿನಾಂಕ: 29.06.2022.

### ಸು ತ್ತೋ ಲೆ

**ವಿಷಯ:** ಕೋವಿಡ್-19 ರ ಹಿನ್ನೆಲೆಯಲ್ಲಿ 2019-2020ನೇ ಸಾಲಿನ  
ಅನುಕಂಪದ ಆಧಾರದ ಮೇಲಿನ ನೇಮಕಾತಿಗಳಿಗೆ  
ವಿದ್ಯಾರ್ಹತೆಯನ್ನು ಪರಿಗಣಿಸುವ ಕುರಿತಾದ ಸೂಚನೆಗಳು.

\*\*\*\*\*

ಸರ್ಕಾರಿ ನೌಕರರು ಸೇವೆಯಲ್ಲಿರುವಾಗಲೇ ಮೃತಪಟ್ಟಿದ್ದು, ಕರ್ನಾಟಕ ನಾಗರಿಕ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು 1996ನೆಯ ಆತನ ಅವಲಂಬಿತರಲ್ಲಿ ಒಬ್ಬರು ನಿಗದಿತ ಕಾಲಾವಧಿಯಲ್ಲಿ ಅರ್ಜಿ ಸಲ್ಲಿಸಿದ ಪಕ್ಷದಲ್ಲಿ ಹಾಗೂ ಅಂತಹ ಅವಲಂಬಿತ ವ್ಯಕ್ತಿಯ ಪದವಿ ಪೂರ್ವ(ಪಿ.ಯು.ಸಿ.) ವಿದ್ಯಾರ್ಹತೆಯ ಪರೀಕ್ಷಾ ಫಲಿತಾಂಶ ಪ್ರಕಟಣೆಯು ಕೋವಿಡ್-19ರ ಸಾಂಕ್ರಾಮಿಕದ ಪ್ರಯುಕ್ತ ವಿಧಿಸಿದ ಲಾಕ್‌ಡೌನ್ ಕಾರಣದಿಂದ ವಿಳಂಬವಾಗಿದ್ದಲ್ಲಿ ಅಂತಹ ಪ್ರಕರಣಗಳನ್ನು ವಿಶೇಷ ಪ್ರಕರಣಗಳೆಂದು ಪರಿಗಣಿಸಿ 2019-20ನೇ ಸಾಲಿನಲ್ಲಿ ವಿಳಂಬವಾಗಿ ಪ್ರಕಟಗೊಂಡ ಪದವಿಪೂರ್ವ (ಪಿ.ಯು.ಸಿ.) ಪರೀಕ್ಷಾ ಫಲಿತಾಂಶವನ್ನು ಗಣನೆಗೆ ತೆಗೆದುಕೊಂಡು ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡುವಂತೆ ಸುತ್ತೋಲೆ ಸಂಖ್ಯೆ: ಸಿಆಸುಇ 76 ಸೇನಿಬಿ 2020 ದಿನಾಂಕ 17.09.2021ನ್ನು ಹೊರಡಿಸಲಾಗಿದೆ.

ಕೋವಿಡ್-19 ಸಾಂಕ್ರಾಮಿಕದ ಪ್ರಯುಕ್ತ ದೇಶಾದ್ಯಂತ ಲಾಕ್‌ಡೌನ್ ಮಾಡಿದ ಕಾರಣ 2019-2020ನೇ ಶೈಕ್ಷಣಿಕ ಸಾಲಿನಲ್ಲಿ ಡಿಪ್ಲೋಮಾ, ಬಿ.ಟಿ.ಬಿ., ಇಂಜಿನಿಯರಿಂಗ್, ಪದವಿ ಹಾಗೂ ಇನ್ನಿತರೆ ತತ್ಸಮಾನ ವಿದ್ಯಾರ್ಹತೆಗಳ ಫಲಿತಾಂಶ ವಿಳಂಬವಾಗಿರುತ್ತದೆ. ಈ ಹಿನ್ನೆಲೆಯಲ್ಲಿ, ಸದರಿ ವಿದ್ಯಾರ್ಹತೆಗಳನ್ನು ಪರಿಗಣಿಸಿ ಅನುಕಂಪದ ಆಧಾರದ ನೇಮಕಾತಿ ಪ್ರಕರಣಗಳನ್ನು ಪರಿಗಣಿಸುವ ಬಗ್ಗೆ ಹಲವು ಇಲಾಖೆಗಳು ಸ್ಪಷ್ಟೀಕರಣ ಕೋರುತ್ತಿವೆ.

ಕರ್ನಾಟಕ ಸಿವಿಲ್ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು 1996ರ ನಿಯಮ 4(3) ಮತ್ತು 4(4) ರಲ್ಲಿ ಅನುಕಂಪದ ನೇಮಕಾತಿಗಾಗಿ ಅಗತ್ಯ ವಿದ್ಯಾರ್ಹತೆಯ ಬಗ್ಗೆ ತಿಳಿಸಲಾಗಿದೆ. ಅದರ ಅನುಸಾರ ಗ್ರೂಪ್-'ಸಿ' ವೃಂದದ ದ್ವಿತೀಯ ದರ್ಜೆ ಸಹಾಯಕ/ಕಿರಿಯ ಸಹಾಯಕರ ಹುದ್ದೆಗೆ ನೇಮಕಾತಿ ಮಾಡಲು ಪದವಿಪೂರ್ವ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು, ಸಹಾಯಕ/ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ನೇಮಕಾತಿ ಮಾಡಲು ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ.

ಕೋವಿಡ್-19ರ ಸಾಂಕ್ರಾಮಿಕದ ಪ್ರಯುಕ್ತ ದೇಶಾದ್ಯಂತ ಲಾಕ್‌ಡೌನ್ ಘೋಷಣೆ ಮಾಡಿದ ಕಾರಣ 2019-2020 ನೇ ಶೈಕ್ಷಣಿಕ ಸಾಲಿನಲ್ಲಿ ಡಿಪ್ಲೋಮಾ, ಬಿ.ಟಿ.ಬಿ., ಇಂಜಿನಿಯರಿಂಗ್, ಪದವಿ ಹಾಗೂ ಇನ್ನಿತರೆ ತತ್ಸಮಾನ ವಿದ್ಯಾರ್ಹತೆ ಫಲಿತಾಂಶ ಪ್ರಕಟಣೆಯಲ್ಲಿ ವಿಳಂಬವಾಗಿರುತ್ತದೆ. ಸರ್ಕಾರಿ ನೌಕರರು ಸೇವೆಯಲ್ಲಿರುವಾಗಲೇ ಮೃತಪಟ್ಟಿದ್ದು, 1996ರ ನಿಯಮಾವಳಿಗಳನ್ವಯ ಆತನ ಅವಲಂಬಿತರಲ್ಲಿ ಒಬ್ಬರು ನಿಗದಿತ ಕಾಲಾವಧಿಯಲ್ಲಿ ಅರ್ಜಿ ಸಲ್ಲಿಸಿದ ಪಕ್ಷದಲ್ಲಿ ಹಾಗೂ ಅಂತಹ ಅವಲಂಬಿತ ವ್ಯಕ್ತಿಯ ಮೇಲ್ಕಂಡ ವಿದ್ಯಾರ್ಹತೆಗಳ ಪರೀಕ್ಷಾ ಫಲಿತಾಂಶ ಪ್ರಕಟಣೆಯು 2019-20ನೇ ಸಾಲಿನಲ್ಲಿ ಕೋವಿಡ್-19ರ ಕಾರಣದಿಂದ ವಿಳಂಬವಾಗಿದ್ದಲ್ಲಿ ಅಂತಹ ಪ್ರಕರಣಗಳನ್ನು ವಿಶೇಷ ಪ್ರಕರಣಗಳೆಂದು ಪರಿಗಣಿಸಿ, 2019-2020ನಲ್ಲಿ ವಿಳಂಬವಾಗಿ ಪ್ರಕಟಗೊಂಡ ಡಿಪ್ಲೋಮಾ, ಬಿ.ಟಿ.ಬಿ., ಇಂಜಿನಿಯರಿಂಗ್, ಪದವಿ ಹಾಗೂ ಇನ್ನಿತರೆ ತತ್ಸಮಾನ ವಿದ್ಯಾರ್ಹತೆಯ ಫಲಿತಾಂಶವನ್ನು ಗಣನೆಗೆ ತೆಗೆದುಕೊಂಡು ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡುವಂತೆ ಎಲ್ಲಾ ಸಕ್ಷಮ/ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಲಾಗಿದೆ.

(ಜಿ.ಡಿ. ಮಧುಚಂದ್ರ ತೇಜಸ್ವಿ)  
ಸರ್ಕಾರದ ಅಪರ ಕಾರ್ಯದರ್ಶಿ,  
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ  
(ಸೇವಾ ನಿಯಮಗಳು).